



ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗವಣೆಗಳ ಬಗ್ಗೆ
ಮಾರ್ಗಸೂಚಿಗಳು.

ಪ್ರಸ್ತಾವನೆ:

2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನ್‌ವ 2025, ಬಂಗಳೂರು, ದಿನಾಂಕ : 12.05.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಛಿಸುತ್ತದೆ. ಈ ವರ್ಗವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

2. ವಿವರಣೆ: ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಆಗತ್ತುಹಡಿಸದ ಹೊರತು,-

(1) “ಸಕ್ರಮ ಪಾರ್ಥಿಕಾರ” ಎಂದರೆ ನೇಮಕಾತಿ ಪಾರ್ಥಿಕಾರ ಅಥವಾ ವರ್ಗವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪಾರ್ಥಿಕಾರ.

(2) “ವರ್ಗವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸಾಫ್ತೀಡಿಂದ ಮತ್ತೊಂದು ಕೇಂದ್ರ ಸಾಫ್ತೀಡು ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಭೇರಿಯ ಪ್ರಸ್ತುತ ಇರುವ ಕೇಂದ್ರ ಸಾಫ್ತೀಡನನ್ನು ಬದಲಾಯಿಸಿ ಬೇರೊಂದು ಕೇಂದ್ರ ಸಾಫ್ತೀಡು ಕಭೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ವಾಳೆ ನಿಯುಕ್ತಿ.

(3) “ಚಲನವಲನ” ಎಂದರೆ ನಗರ ಪ್ರದೇಶದ ವಾಟ್‌ಪ್ರೈಯಲ್ಲಿ ಬರುವ ಒಂದೇ ಕೇಂದ್ರ ಸಾಫ್ತೀಡದಲ್ಲಿರುವ ಒಂದು ಕಭೇರಿಯಿಂದ ಇನ್ನೊಂದು ಕಭೇರಿಗೆ ಮಾಡುವ ಸ್ವಾಳೆಯಿತ್ತು. ಇದು ಕರ್ನಾಟಕ ಸರ್ಕಾರ ಸಚಿವಾಲಯದ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ವಾಳೆಯಿತ್ತು ಸಹ ಒಳಗೊಂಡಿರುತ್ತದೆ.

ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗವಣೆಯೆಂದು ಪರಿಗಣಿಸತಕ್ಕುದ್ದಲ್ಲ. ಈ ವರ್ಗವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕುದ್ದಲ್ಲ.

....2

ಜ್ಯೋತಿಂತ್ರಾ
-- 12-5-2025

(4) 'ಗುಂಪು-ಲ', 'ಬಿ', 'ಸಿ', ಮತ್ತು 'ಡಿ' ವ್ಯಂದದ ಹುದ್ದೆಗಳು ಎಂದರೆ ಕನಾರ್ಟಿಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ನವೀ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಲ, ಬಿ, ಸಿ ಮತ್ತು ಡಿ ವ್ಯಂದದ ಸರ್ಕಾರಿ ಹುದ್ದೆಗಳು ಮತ್ತು ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪಾಠಿಕಾರದ ವ್ಯಾಪ್ತಿ;

3. ವರ್ಗಾವಣೆ ಪ್ರಕ್ರಿಯೆ:-

ವರ್ಗಾವಣೆ/ಚಲನವಲನಗಳನ್ನು ಸಕ್ರಮ ಪಾಠಿಕಾರವು ಮುಖ್ಯವಾಗಿ ಸಾರ್ವಜನಿಕ ಹಿತದ್ವಿಷಯಲ್ಲಿ ವಾರದಶ್ರೇಷ್ಠವಾಗಿ ಮಾಡಬೇಕು.

4. ವರ್ಗಾವಣೆಯ ಬಗ್ಗೆ ನಿರ್ಭಂಧಗಳು :

ಪ್ರಸಕ್ತ 2025-26ನೇ ಸಾಲಿನಲ್ಲಿ ಗ್ರಾಹ-ಲ, ಗ್ರಾಹ-ಬಿ, ಗ್ರಾಹ-ಸಿ ಮತ್ತು ಗ್ರಾಹ-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವ್ಯಂದಗಳ ಕಾರ್ಯನಿರತ ವ್ಯಂದ ಬಲದ ಶೇ.6ನ್ನು ವೀರದಂತೆ ದಿನಾಂಕ: 15.05.2025 ರಿಂದ ದಿನಾಂಕ: 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕ್ರೇಸ್ಲಜ್ಲಲು, ಗ್ರಾಹ-ಲ ಮತ್ತು ಗ್ರಾಹ-ಬಿ ವ್ಯಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರಾಹ-ಸಿ ಮತ್ತು ಗ್ರಾಹ-ಡಿ ವ್ಯಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪಾಠಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

5. ಸಕ್ರಮ ಪಾಠಿಕಾರದ ಹಾಗೂ ನೌಕರನ ಜವಾಬ್ದಾರಿಗಳು:-

ಸಕ್ರಮ ಪಾಠಿಕಾರವು ವರ್ಗಾವಣೆ / ಚಲನವಲನ ಮಾಡುವಾಗ ಈ ಕೆಳಗಿನ ಅಂಶಗಳನ್ನೂ ಸಹ ಒಳಗೊಂಡಿಸಿಕೊಳ್ಳುತ್ತಕ್ಕದ್ದು.

(1) ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂಭರ್ಣಗಳಲ್ಲಿ ಯಾವುದೇ ನೌಕರರು ಸ್ತುಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ತುಳ ನಿಯುಕ್ತಿ ನೀಡತಕ್ಕದ್ದು. ಈ ರೀತಿ ಹಲವಾರು ಸರ್ಕಾರಿ ನೌಕರರು ಸ್ತುಳ ನಿಯುಕ್ತಿಗಾಗಿ ಕಾಯುವುದರಿಂದ ಸರ್ಕಾರಕೆ ಅನವಶ್ಯಕ ಅಧಿಕ ಹೂರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳುತ್ತಕ್ಕದ್ದು.

(2) ಯಾವುದೇ ಸರ್ಕಾರಿ ನೌಕರನ ವಿರುದ್ದ ಗಂಭೀರ ಸ್ವರೂಪದ ಆರೋಪಗಳಬಗ್ಗೆ ಆತನ ವಿರುದ್ದ ಇಲಾಖಾ ವಿಚಾರಣೆ / ಶ್ರಮಿನಲ್ ನಡವಲ್ ಪಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯೆಡ್ಲಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಆರೋಪಕ್ಕ ಸಂಬಂಧಿಸಿದಂತೆ ತನಿಬೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಅಡಳಿತಾತ್ಮಕ ಅನುಕೂಲಕ್ಕೆ (Administrative exigency) ಅನುಗುಣವಾದ ಕಾರ್ಯಕಾರಿಯೇತರ (Non-Executive) ಹುದ್ದೆಗಳಿಗೆ ನೇಮಿಸತಕ್ಕದ್ದು ಮುಂದುವರೆದು, ಇಲಾಖಾ ವಿಚಾರಣೆ / ಶ್ರಮಿನಲ್ ಮೊಕದ್ದಮೆ ಬಾಕಿಯೆರುವ ಸರ್ಕಾರಿ ನೌಕರರನ್ನು ಅವರು ಹೋರುವ ಹುದ್ದೆಗೆ ಸ್ತುಳನಿಯುಕ್ತಿಗೊಳಿಸಬಾರದು.

(3) ವರ್ಗಾರ್ವಣೆಗೊಂಡ ಸರ್ಕಾರಿ ನೌಕರನು ವರ್ಗಾರ್ವಣೆ ಅದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ತ್ರತ್ಯಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ, ಆಗತ್ತೇ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ದೃಢೀಕರಣ ಪತ್ರದೊಂದಿಗೆ ರಚಿತ್ಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ ವೈದ್ಯಕೀಯ ಕಾರಣಗಳ ಮೇಲೆ ರಚಿತ್ಯನ್ನು ಮಂಜೂರು ಮಾಡುವ ಬಗ್ಗೆ ಸಕ್ರಮ ಪಾರ್ಧಿಕಾರ ಪರಿಶೀಲಿಸಿ ರಚಿತ್ಯನ್ನು ಮಂಜೂರು ಮಾಡುವ ಬಗ್ಗೆ ನಿಷ್ಠಾಯಿಸಬಹುದಾಗಿದೆ.

(4) ಒಳರೋಗಿಯಾಗಿದ್ದವರು ಆಸ್ತ್ರತ್ಯಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶಾಂತಿ ಪಡೆಯುತ್ತಿದ್ದರೆ, ಅವರು ವರ್ಗಾರ್ವಣೆಗೊಂಡ ಸ್ತುಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ರಮ ಪಾರ್ಧಿಕಾರಕ್ಕೆ ಸಲ್ಲಿಸಿ, ರಚಿ ಮಂಜೂರು ಮಾಡಿದ ನಂತರವೇ ರಚಿ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೇರು ಹಾಜರಿ ಎಂದು ಪರಿಗಣಿಸತಕ್ಕದ್ದು.

6. ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿ ಸಕ್ರಮ ಪಾರ್ಧಿಕಾರಗಳ ವರ್ಗಾರ್ವಣೆಗಳನ್ನು ಸಾರ್ವತ್ರಿಕ ವರ್ಗಾರ್ವಣೆ ಅವಧಿಯ ನಂತರದಲ್ಲಿ ಮಾಡತಕ್ಕದ್ದಲ್ಲಿ:-

(1) ಒಬ್ಬ ಸರ್ಕಾರಿ ನೌಕರನನ್ನು ನೇವೆಯಿಂದ ಅಪಾನತ್ತಿನಲ್ಲಿಡುವ ಬದಲು ವರ್ಗಾರ್ವಾಯಿಸಲು/ ಚಲನವಲನಗೋಳಿಸಲು ಉದ್ದೇಶಿಸಿದಾಗ;

(2) ಹೊಸ ಕಳ್ಳೇರಿ / ಹುದ್ದೆಗಳನ್ನು ಸ್ವಜಿಸಿದಾಗ ಅಥವಾ ನೀವ್ಯತ್ತಿ, ಬಡ್ಟಿ, ರಾಜೀನಾಮೆ, ಹಿಂಬಡ್ಟಿ, ವಜಾಗೋಳಿಸುವುದರಿಂದ, ಮರಣದಿಂದ, ಕಡ್ಡಾಯ ನೀವ್ಯತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ಟಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ದ್ವಾದ ಹುದ್ದೆಗಳನ್ನು ತಕ್ಕಣ ತುಂಬಬೇಕಾದಾಗ;

(3) ವೀಶವಾದ ಅಥವಾ ಅವೊದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾರ್ವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೇಮಿತಗೋಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾರ್ವಣೆಯು ಅವಶ್ಯಕವೆನಿಸಿದಲ್ಲಿ ಇದಕ್ಕೆ ಕಾರಣಗಳನ್ನು ಲಿಖಿತ ಮೂಲಕ ದಾಖಲಿಸಿ ಇಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾರ್ವಣೆ ಮಾಡತಕ್ಕದ್ದು.

(4) ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ಮೈಟಕ್ಕೆ ಗಂಭೀರ ಸ್ವರೂಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ಮೈಟಕ್ಕ ಆರೋಪವಿದೆಯೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟೆ/ಚಾರ್ಜ್‌ಶೈಲ್ಟ್ ಜಾರಿಯಾಗಿರುವುದು ಅಥವಾ ಸಕ್ರಮ ನಾಯಕಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ.

7. ಒಂದು ಸ್ತುಳ್ಳದಲ್ಲಿರಬಹುದಾದ ಕನಿಷ್ಠ ಅವಧಿ:-

(1). ಒಂದು ಸ್ತುಳ್ಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ:-

ಕ್ರಸಂ	ವ್ಯಂದ	ಸೇವಾವಧಿ (ವರ್ಷಗಳು)
1	ಎಲ್ಲ ಗುಂಪು-ಎ ಹುದ್ದೆಗಳು	2 ವರ್ಷ
2	ಎಲ್ಲ ಗುಂಪು-ಬಿ ಹುದ್ದೆಗಳು	2 ವರ್ಷ
3	ಎಲ್ಲ ಗುಂಪು-ಸಿ ಹುದ್ದೆಗಳು	4 ವರ್ಷ
4	ಎಲ್ಲ ಗುಂಪು-ಡಿ ಹುದ್ದೆಗಳು	7 ವರ್ಷ

ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನೀರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಸನ್ನಾನ್ಯ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷತ್ತಿರ್ಸೀ/ನಿಗದಿಪಡಿಸಿ ಆದೇಶ ಹೊರಡಿಸಬಹುದು.

(2) ಇಲಾಖಾ ಮುಖ್ಯಸ್ತೇರುಗಳು ಗ್ರಂಥಾಲಯದ ಮತ್ತು ಗ್ರಂಥಾಲಯದ ಅಧಿಕಾರಿಗಳಿಗೆ ಸಂಬಂಧಿಸಿದಂತಹ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕ ಮೇಲ್ನೆ ಸಚಿವರಿಗೆ ಸಲ್ಲಿಸತಕ್ಕದ್ದು.

(3) ಹೃದರಾಬಾದ್ ಕನಾರ್ಟಕ ಪ್ರದೇಶದಲ್ಲಿ ನೆಲೆಸಿರುವ ಕಭೇರಿಗಳಿಗೆ ಸ್ತುಳ್ಳಿಯ ವ್ಯಂದ ಮತ್ತು ಮೀಕುಳಿದ ವ್ಯಂದಗಳಲ್ಲಿನ ವಿವಿಧ ವ್ಯಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ದೂರದಾರಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳ ವರೆಗೆ ಹೃದರಾಬಾದ್ ಕನಾರ್ಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.

8. ಈ ಕೆಳಕಂಡ ಸಂದರ್ಭಗಳಲ್ಲಿ ಸಕ್ರಮ ವಾರ್ಧಿಕಾರವು ಲಿಖಿತವಾಗಿ ಕಾರಣಗಳನ್ನು ದಾಖಲಿಸಿ ಸರ್ಕಾರಿ ನೌಕರನು ಒಂದು ಸ್ತುಳ್ಳದಲ್ಲಿರಬಹುದಾದ ಕನಿಷ್ಠ ಸೇವಾವಧಿಯನ್ನು ವಿಸ್ತರಿಸಬಹುದು ಅಥವಾ ಕಡಿತಗೊಳಿಸಬಹುದು.

(1) ಒಂದು ಸ್ತುಳ್ಳದಲ್ಲಿರಬಹುದಾದ ಕನಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿಮ್ಮತ್ವನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ:

(2) ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಥಿತೆ ಅಥವಾ ಅನುಭವ ಹೊಂದಿದ್ದು ಅಂತಹ ನೀರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ:

(3) ಕೇಂದ್ರ ಸರ್ಕಾರದ ಯೋಜನೆ ಅಥವಾ ಕಾರ್ಯಾತ್ಮಿಕ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು ಆ ಯೋಜನೆಯ ಅನುಷ್ಠಾನಗೊಳಿಸುವಿಕೆಯು ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಬಡೆದಲ್ಲಿ ಸಕಾಲದಲ್ಲಿ ಆ ಯೋಜನೆಯ ಪೂರ್ಣಗೊಳ್ಳಲಿಕೆಯು ಗಂಭೀರವಾಗಿ ನೀಲುವ ಸಂಭವವಿದ್ದಲ್ಲಿ;

(4) ಪತ್ರಿ-ಪತ್ರಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು ಇವರಲ್ಲಿ ಒಬ್ಬರು ವರ್ಗಾವಣೆಗೊಂಡಲ್ಲಿ, ಆಗ ಇನ್ನೊಬ್ಬರು ಹಾಲಿಯಿರುವ ಸ್ವಾಳದಲ್ಲಿ ಕನಿಷ್ಠ ಸೇವಾಪರ್ಧಿಯನ್ನು ಪೂರ್ಯಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಿಷಟ್ಟು ಆ ಸ್ವಾಳಕ್ಕೆ ಅಥವಾ ಹತ್ತಿರವಿರುವ ಸ್ವಾಳಕ್ಕೆ ವರ್ಗಾಯಿಸಲು;

(5) ಒಂದು ವೇಳೆ ಸರ್ಕಾರಿ ನೌಕರನು ಕನಾರ್ಟಿಕ ರಾಜ್ಯ ಸರ್ಕಾರಿ ನೌಕರರ ಸಂಘರ್ಷದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯಿದ್ದಲ್ಲಿ ಅಂತಹವರನ್ನು ವರ್ಗಾಯಿಸಬಹುದು. ಒಂದು ವೇಳೆ ಅವನು ಮರು ಚುನಾಯಿತನಾದಲ್ಲಿ 2ನೇ ಅವಧಿಯವರೆಗೆ ಮಾತ್ರ ಆತನನ್ನು ಮುಂದುವರೆಸಬಹುದು.

(6) ಸರ್ಕಾರಿ ನೌಕರ ಅಥವಾ ಆತನ / ಆಕೆಯ ಅಥವಾ ಮಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ವಾಳದಲ್ಲಿ ಆ ವ್ಯಾದ್ಯಕ್ಷೇಯ ಚೆಕಿತ್ವಾ ಸೌಲಭ್ಯವು ಲಭ್ಯವಿದ್ದು ಈ ಬಗ್ಗೆ ವ್ಯಾದ್ಯಕ್ಷೇಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದಲ್ಲಿ;

(7) ಮಹಿಳಾ ಸರ್ಕಾರಿ ನೌಕರರು ವಿಧವೆ / ಅವಿವಾಹಿತ / ವಿಚ್ಛೇದನ ಪಡೆದ ಅವಿವಾಹಿತಯಾದಲ್ಲಿ, ಖಾಲಿ ಹುದ್ದೆಯ ಲಭ್ಯತೆಗೊಳಿಷಟ್ಟು ಆಕೆಯು ಕೋರಿದ ಅಥವಾ ಹತ್ತಿರದ ಯಾವುದಾದರೂ ಸ್ವಾಳಕ್ಕೆ ವರ್ಗಾಯಿಸಬಹುದು.


9. ಸಾಮಾನ್ಯವಾಗಿ ಅವಧಿಪೂರ್ವ ವರ್ಗಾವಣೆಗಳನ್ನು ಮಾಡತಕ್ಕದ್ದಲ್ಲ. ಆದರೆ, ಯಾವುದೇ ರೀತಿಯ ಅವಧಿ ಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಮೇಲೆ ಕಂಡಿಕೆ 7 ರಲ್ಲಿ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ವಾಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳು ಲಿಖಿತ ಮೂಲಕ ಕಾರಣಗಳನ್ನು ದಾಖಲೆಸಿ ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ಕಡ್ಡಾಯವಾಗಿ ಪಡೆದು ಮಾಡತಕ್ಕದ್ದು. ಸರ್ಕಾರದ ಅವರ ಮುಖ್ಯ ಕಾರ್ಯದಶೀಲ / ಪ್ರಧಾನ ಕಾರ್ಯದಶೀಲ / ಕಾರ್ಯದಶೀಲ ಯವರು ಯಾವುದೇ ಪ್ರಸಂಗದಲ್ಲಿ ಮೌದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸ್ವಿರೇಕರಣ / ಫಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.

10. ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳು:

(1) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪ್ರನರ್ಹತೀತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;


- (2) ವಿಶೇಷ ಚೇತನರು ನೇಮಕಾತಿಗೆ ಅಯ್ದುಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ತುತಿ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ತುತಿಕ್ಕೆ ಸ್ತುತಿ ನಿಯುಕ್ತಿಗೊಳಿಸುವುದು.
- (3) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತ್ರಿ/ಪತ್ನಿ, ತಂಡ, ತಾಯಿ ಇವರಾಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ವುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹಚ್ಚಿನ ವಾತ್ವವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುವಡಿಸುವ ಪರತ್ತಿಗೊಳಿಸಬಹುದು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ಏನಾಯಿತಿ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ತುತಿಕ್ಕೆ ಸ್ತುತಿ ನಿಯುಕ್ತಿಗೊಳಿಸುವುದು.
- (4) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ಮೇರ್ದೆಕೇಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುವಡಿಸುವ ಪರತ್ತಿಗೊಳಿಸಬಹುದು ಅವರನ್ನು ಹತ್ತಿರದ ಸ್ತುತಿಕ್ಕೆ ವರ್ಗಾಯಿಸುವುದು.

ಕರ್ನಾಟಕ ರಾಜ್ಯವಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ


 (ವೀರಭದ್ರ)
 12.5.2021
 ಸರ್ಕಾರದ ಅಧಿಕಾರಿ ಕಾರ್ಯದರ್ಶಿನ,
 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
 (ಸೇವಾ ನಿಯಮಗಳು-1)

ವ್ಯತೀ:

- ಪ್ರಥಾನ ಮಹಾಲೇಖವಾಲರು (ಜಿ&ಲಿಸ್‌ಲಿಸ್‌ಲೆ) / (ಇ&ಆರ್‌ಲಿಸ್‌ಲೆ) / (ಎ&ಇ), ಕರ್ನಾಟಕ,
- ಸರ್ಕಾರದ ಮುಖ್ಯ ಕಾರ್ಯದರ್ಶಿಯವರು.
- ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಯವರು.
- ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಯವರು ಹಾಗೂ ಅಭಿವೃದ್ಧಿ ಆಯುಕ್ತರು ಮತ್ತು ಕ್ಷಮಿ
- ಉತ್ಪನ್ನ ಆಯುಕ್ತರು.
- ಮಾನ್ಯ ಮುಖ್ಯಮಂತ್ರಿಯವರು ಅವರ ಮುಖ್ಯ ಕಾರ್ಯದರ್ಶಿಯವರು ಮತ್ತು
- ಕಾರ್ಯದರ್ಶಿಯವರು.
- ಸರ್ಕಾರದ ಎಲ್ಲಾ ಅವರ ಮುಖ್ಯ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು.
- ಮಾನ್ಯ ರಾಜ್ಯವಾಲರ ವಿಶೇಷ ಕಾರ್ಯದರ್ಶಿಯವರು.

....7

 12.5.2021